



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IV A	ಬೆಂಗಳೂರು, ಗುರುವಾರ, ೨೬, ಆಗಸ್ಟ್, ೨೦೨೧ (ಭಾದ್ರಪದ, ೦೪, ಶಕವರ್ಷ, ೧೯೪೩) BENGALURU, THURSDAY, 26, AUGUST, 2021 (BHADRAPADA, 04, SHAKAVARSHA, 1943)	ನಂ. ೭೫೫ No. 755
--------------------------	--	--------------------

ಕರ್ನಾಟಕ ಸರ್ಕಾರ

ಸಂಖ್ಯೆ: ಇಡಿ 123 ಡಿಸಿಇ 2021

ಕರ್ನಾಟಕ ಸರ್ಕಾರದ ಸಚಿವಾಲಯ,
ಬಹುಮಹಡಿಗಳ ಕಟ್ಟಡ,
ಬೆಂಗಳೂರು, ದಿನಾಂಕ: 26.08.2021

ಅಧಿಸೂಚನೆ

ಭಾರತೀಯ ಸಂವಿಧಾನದ ಅನುಚ್ಛೇದ-371(ಜಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ, 2013ರಂತೆ ಕಲ್ಯಾಣ ಕರ್ನಾಟಕ (ಹೈದರಬಾದ್-ಕರ್ನಾಟಕ) ಪ್ರದೇಶದ ಜಿಲ್ಲೆಗಳಿಗೆ ಹಂಚಿಕೆ/ ಮಂಜೂರಾದ ಒಟ್ಟು ಹುದ್ದೆಗಳಲ್ಲಿ ಶೇಕಡ 75 ರಷ್ಟು ಹಾಗೂ ದಿನಾಂಕ:20.01.2014ರ ತಿದ್ದುಪಡಿ ಅಧಿಸೂಚನೆಯಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹಂಚಿಕೆ/ಮಂಜೂರಾದ ಹುದ್ದೆಗಳಲ್ಲಿ ಶೇಕಡ 8 ರಷ್ಟು ಹುದ್ದೆಗಳನ್ನು ಕಲ್ಯಾಣ ಕರ್ನಾಟಕ (ಹೈದರಬಾದ್-ಕರ್ನಾಟಕ) ಪ್ರದೇಶದ ಅಭ್ಯರ್ಥಿಗಳಿಗೆ ಮೀಸಲಿರಿಸಬೇಕಾಗಿರುತ್ತದೆ.

ಅದರಂತೆ, ಸರ್ಕಾರದ ಅಧಿಸೂಚನೆ ಸಂಖ್ಯೆ: ಇಡಿ 91 ಯುಇಸಿ 2014, ದಿನಾಂಕ: 03.07.2014, ದಿನಾಂಕ: 26.02.2015 ಮತ್ತು ದಿನಾಂಕ: 20.03.2015ರಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಕಚೇರಿ ಮತ್ತು ಕಾಲೇಜುಗಳಲ್ಲಿ ಹೈದರಬಾದ್-ಕರ್ನಾಟಕ ಪ್ರದೇಶ ಹಾಗೂ ಕೇಂದ್ರ ಕಚೇರಿಯಲ್ಲಿ ಭಾರತೀಯ ಸಂವಿಧಾನದ ಅನುಚ್ಛೇದ-371(ಜಿ) ರಂತೆ ಸಹಾಯಕ ಪ್ರಾಧ್ಯಾಪಕರ ವೃಂದಕ್ಕೆ(ಗ್ರೂಪ್-ಬಿ) ಮೀಸಲಾತಿಯನ್ನು ನಿಗದಿಪಡಿಸಿ ಈಗಾಗಲೇ ಅಧಿಸೂಚಿಸಲಾಗಿತ್ತು. ಪ್ರಸ್ತುತ, ಸರ್ಕಾರದ ಪತ್ರ ಸಂಖ್ಯೆ: ಇಡಿ 185 ಡಿಸಿಇ 2018, ದಿನಾಂಕ: 03.08.2019ರಲ್ಲಿ ಸಹಾಯಕ ಪ್ರಾಧ್ಯಾಪಕರ (ಗ್ರೂಪ್-ಬಿ) ವೃಂದದ 328 ಹುದ್ದೆಗಳನ್ನು ಸೃಜನೆ ಮಾಡಲಾಗಿದೆ. ಸದರಿ ಹುದ್ದೆಗಳಲ್ಲಿ ದಿನಾಂಕ: 26.02.2020ರ ಆಯುಕ್ತಾಲಯದ ಆದೇಶದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕಲ್ಯಾಣ ಕರ್ನಾಟಕ (ಹೈದರಬಾದ್-ಕರ್ನಾಟಕ) ಪ್ರದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು 118 ಹುದ್ದೆಗಳನ್ನು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 05 ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಸದರಿ ಅಧಿಸೂಚನೆಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಮೀಸಲಿರಿಸಿರುವುದನ್ನು ಕ್ರೋಡೀಕರಿಸಿ ಹಂಚಿಕೆ/ಮಂಜೂರು

ಮಾಡಲಾದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ (ಹೈದರಾಬಾದ್-ಕರ್ನಾಟಕ) ಪ್ರದೇಶದ ಅಭ್ಯರ್ಥಿಗಳಿಗೆ ಮೀಸಲಿರಿಸಿರುವ ಹುದ್ದೆಗಳ ವಿವರಗಳನ್ನು ಈ ಕೆಳಕಂಡಂತೆ ಅಧಿಸೂಚಿಸಿದೆ.

ಕ್ರ.ಸಂ	ವೃಂದ	ಹುದ್ದೆ	ಯು.ಜಿ.ಸಿ. ವೇತನ ಶ್ರೇಣಿ (ರೂ.ಗಳಲ್ಲಿ)	ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಮಂಜೂರಾದ ವೃಂದ ಬಲ				ರಾಜ್ಯಮಟ್ಟದ ಕಚೇರಿಯಲ್ಲಿನ ವೃಂದ ಬಲ	ರಾಜ್ಯಮಟ್ಟದ ಸ್ಥಳೀಯ ವೃಂದ (8%)	ಹೈ-ಕ ಪ್ರದೇಶ ವ್ಯಾಪ್ತಿಯ ಕಚೇರಿಗಳಲ್ಲಿನ ವೃಂದ ಬಲ	ಪ್ರಾದೇಶಿಕ ವ್ಯಾಪ್ತಿ ಸ್ಥಳೀಯ ಕಚೇರಿಗಳಲ್ಲಿನ ವೃಂದ ಬಲ (75%)	ರಾಜ್ಯ ವ್ಯಾಪ್ತಿ ಸ್ಥಳೀಯ ವೃಂದ (10+12)	ರಾಜ್ಯ ವ್ಯಾಪ್ತಿ ಸ್ಥಳೀಯ ವೃಂದದಲ್ಲಿ ಗುರುತಿಸಲಾದ ಹುದ್ದೆಗಳು				ಉಳಿದ ಮೂಲ ವೃಂದ (8-17)
				ನೇರ ನೇಮಕಾತಿ	ಮುಂಬಡ್ತಿ	ನಿಯೋಜನೆ	ಒಟ್ಟು						ನೇರ ನೇಮಕಾತಿ	ಮುಂಬಡ್ತಿ	ನಿಯೋಜನೆ	ಒಟ್ಟು	
1	2	3	4	5	6	7	8	9	10	11	12	13	14	15	16	17	18
1	ಗ್ರೂಪ್-ಬಿ	ಸಹಾಯಕ ಪ್ರಾಧ್ಯಾಪಕ	57,700- 1,82,400	7604	-	-	7604	777	63	1229	922	985	985	-	-	985	6619

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಎಸ್. ಹರ್ಷ)

ಸರ್ಕಾರದ ಅಧೀನ ಕಾರ್ಯದರ್ಶಿ,
ಉನ್ನತ ಶಿಕ್ಷಣ ಇಲಾಖೆ (ಕಾಲೇಜು ಶಿಕ್ಷಣ)